

“ಮಧುರ ಮಕ್ಕಳೇ - ನೀವೀಗ ಸಂಗಮದಲ್ಲಿದ್ದೀರಿ, ನೀವು ಹಳೆಯ ಪ್ರಪಂಚದಿಂದ ಸಂಬಂಧವನ್ನು ತೆಗೆಯಬೇಕಾಗಿದೆ ಏಕೆಂದರೆ ಈ ಹಳೆಯ ಪ್ರಪಂಚವು ಈಗ ಸಮಾಪ್ತಿಯಾಗಲಿದೆ”

**ಪ್ರಶ್ನೆ:** ಸಂಗಮಯುಗದ ಯಾವ ವಿಶೇಷತೆಯು ಇಡೀ ಕಲ್ಪಕ್ಕಿಂತ ಭಿನ್ನವಾಗಿದೆ?

**ಉತ್ತರ:** ಸಂಗಮಯುಗದ ವಿಶೇಷತೆಯೇ ಆಗಿದೆ - ಇಲ್ಲಿ ಓದುತ್ತೀರಿ, ಪ್ರಾಲಬ್ಧವನ್ನು ಭವಿಷ್ಯದಲ್ಲಿ ಪಡೆಯುತ್ತೀರಿ. ಇಡೀ ಕಲ್ಪದಲ್ಲಿ ಇಂತಹ ವಿದ್ಯೆಯನ್ನು ಓದಿಸಲಾಗುವುದಿಲ್ಲ. ಯಾವುದರ ಪ್ರಾಲಬ್ಧವು ಇನ್ನೊಂದು ಜನ್ಮದಲ್ಲಿ ಸಿಗುತ್ತದೆ, ಈಗ ನೀವು ಮಕ್ಕಳು ಅಮರ ಲೋಕಕ್ಕಾಗಿ ಮೃತ್ಯು ಲೋಕದಲ್ಲಿ ಓದುತ್ತೀರಿ. ಇನ್ನೊಂದು ಜನ್ಮಕ್ಕಾಗಿ ಓದುವುದಿಲ್ಲ.

**ಗೀತೆ:** ದೂರ ದೇಶದಲ್ಲಿರುವವರು.....

ಓಂ ಶಾಂತಿ. ದೂರ ದೇಶದಲ್ಲಿರುವವರು ಯಾರು? ಇದನ್ನು ಯಾರೂ ತಿಳಿದುಕೊಂಡಿಲ್ಲ. ಪರದೇಶದಲ್ಲಿ ಬರಲು ಅವರಿಗೆ ತಮ್ಮ ದೇಶವಿರಲಿಲ್ಲವೇ? ಅವರು ತಮ್ಮ ದೇಶದಲ್ಲಿ ಬರುವುದಿಲ್ಲ. ಈ ರಾವಣನ ರಾಜ್ಯವು ಪರದೇಶವಾಗಿದೆಯಲ್ಲವೇ ಅಂದಮೇಲೆ ಶಿವ ತಂದೆಯು ತಮ್ಮ ದೇಶದಲ್ಲಿ ಬರುವುದಿಲ್ಲವೇ? ರಾವಣನ ಪರದೇಶವು ಯಾವುದು? ಮತ್ತು ದೇಶವು ಯಾವುದು? ಶಿವ ತಂದೆಗೆ ತನ್ನ ದೇಶ ಯಾವುದಾಗಿದೆ? ತನ್ನ ದೇಶದ ಸ್ಥಾಪನೆ ಮಾಡಲು ಬಂದಿದ್ದಾರೆ. ತಮ್ಮ ದೇಶದಲ್ಲಿ ಸ್ವಯಂ ತಂದೆಯೇ ಬರುತ್ತಾರೆ. (ಒಬ್ಬಿಬ್ಬರು ತಿಳಿಸಿದರು) ಒಳ್ಳೆಯದು. ಇದರ ಮೇಲೆ ಎಲ್ಲರೂ ವಿಚಾರ ಸಾಗರೆ ಮಂಥನ ಮಾಡಿ. ಇದು ಬಹಳ ತಿಳಿದುಕೊಳ್ಳುವ ಮಾತಾಗಿವೆ. ರಾವಣನ ಪರದೇಶವನ್ನು ತಿಳಿಸುವುದು ಬಹಳ ಸಹಜವಾಗಿದೆ. ರಾಮ ರಾಜ್ಯದಲ್ಲಿ ಎಂದೂ ರಾವಣನು ಬರುವುದಿಲ್ಲ. ತಂದೆಯು ರಾವಣನ ದೇಶದಲ್ಲಿ ಬರಬೇಕಾಗುತ್ತದೆ ಏಕೆಂದರೆ ರಾವಣನ ರಾಜ್ಯವನ್ನು ಪರಿವರ್ತನೆ ಮಾಡಬೇಕಾಗುತ್ತದೆ. ಇದು ಸಂಗಮಯುಗವಾಗಿದೆ. ಅವರು ಸತ್ಯಯುಗದಲ್ಲಿಯೂ ಬರುವುದಿಲ್ಲ. ಕಲಿಯುಗದಲ್ಲಿಯೂ ಬರುವುದಿಲ್ಲ. ಸಂಗಮಯುಗದಲ್ಲಿಯೇ ಬರುತ್ತಾರೆ ಅಂದಾಗೆ ಇದು ರಾಮನ ದೇಶವಾಗಿದೆ. ರಾವಣನ ದೇಶವೂ ಆಗಿದೆ. ಈ ತೀರವು ರಾಮನದು, ಆ ತೀರವು ರಾವಣನದಾಗಿದೆ. ಇದು ಸಂಗಮವಲ್ಲವೆ. ಈಗ ನೀವು ಮಕ್ಕಳು ಸಂಗಮದಲ್ಲಿದ್ದೀರಿ, ಆ ಕಡೆಯೂ ಇಲ್ಲ ಈ ಕಡೆಯೂ ಇಲ್ಲ. ತಮ್ಮನ್ನು ಸಂಗಮದಲ್ಲಿದ್ದೇವೆಂದು ತಿಳಿಯಬೇಕು. ನಮಗೆ ಅತ್ತ ಕಡೆ ಸಂಬಂಧವಿಲ್ಲ, ಬುದ್ಧಿಯಿಂದ ಹಳೆಯ ಪ್ರಪಂಚದೊಂದಿಗಿನ ಸಂಬಂಧವನ್ನು ತೆಗೆಯಬೇಕಾಗಿದೆ. ಇರುವುದಂತೂ ಇಲ್ಲಿಯೇ ಆದರೆ ಬುದ್ಧಿಯಿಂದ ತಿಳಿಯಿರಿ, ಈ ಹಳೆಯ ಪ್ರಪಂಚವೇ ಸಮಾಪ್ತಿಯಾಗಲಿದೆ. ನಾವೀಗ ಸಂಗಮದಲ್ಲಿದ್ದೇವೆಂದು ಆತ್ಮವು ಹೇಳುತ್ತದೆ. ತಂದೆಯು ಬಂದಿದ್ದಾರೆ ಅವರಿಗೆ ಅಂಬಿಗನೆಂತಲೂ ಹೇಳುತ್ತಾರೆ. ನಾವೀಗ ಹೋಗುತ್ತಿದ್ದೇವೆ, ಹೇಗೆ? ಯೋಗದಿಂದ. ಯೋಗಕ್ಕಾಗಿಯೂ ಜ್ಞಾನವಿದೆ, ಜ್ಞಾನಕ್ಕಾಗಿಯೂ ಜ್ಞಾನವಿದೆ. ಯೋಗಕ್ಕಾಗಿ ತಿಳಿಸಲಾಗುತ್ತದೆ - ತಮ್ಮನ್ನು ಆತ್ಮನೆಂದು ತಿಳಿಯಿರಿ ಮತ್ತು ತಂದೆಯನ್ನು ನೆನಪು ಮಾಡಿ. ಇದೂ ಸಹ ಜ್ಞಾನವಾಗಿದೆಯಲ್ಲವೆ. ಜ್ಞಾನವೆಂದರೆ ತಿಳುವಳಿಕೆ. ತಂದೆಯು ಮತವನ್ನು ಕೊಡಲು ಬಂದಿದ್ದಾರೆ. ತಮ್ಮನ್ನು ಆತ್ಮನೆಂದು ತಿಳಿಯಿರಿ ಎಂದು ಹೇಳುತ್ತಾರೆ. ಆತ್ಮವೇ 84 ಜನ್ಮಗಳನ್ನು ತೆಗೆದುಕೊಳ್ಳುತ್ತದೆ. ತಂದೆಯು ಮಕ್ಕಳಿಗೆ ವಿಸ್ತಾರವಾಗಿ ತಿಳಿಸಿಕೊಡುತ್ತಾರೆ. ಈಗ ಈ ರಾವಣ ರಾಜ್ಯವು ಸಮಾಪ್ತಿಯಾಗಲಿದೆ. ಇಲ್ಲಿ ಕರ್ಮ ಬಂಧನವಿದೆ. ಸತ್ಯಯುಗದಲ್ಲಿ ಕರ್ಮ ಸಂಬಂಧವಿರುತ್ತದೆ. ಬಂಧನವೆಂಬುದು ದುಃಖದ ಹೆಸರಾಗಿದೆ. ಸಂಬಂಧವು ಸುಖದ ಹೆಸರಾಗಿದೆ. ಈಗ ಕರ್ಮ ಬಂಧನವನ್ನು ಕತ್ತರಿಸಬೇಕಾಗಿದೆ. ಬುದ್ಧಿಯಲ್ಲಿದೆ - ನಾವು ಈ ಸಮಯದಲ್ಲಿ ಬ್ರಾಹ್ಮಣ ಸಂಬಂಧದಲ್ಲಿದ್ದೇವೆ ನಂತರ ದೈವೀ ಸಂಬಂಧದಲ್ಲಿ ಹೋಗುತ್ತೇವೆ. ಬ್ರಾಹ್ಮಣ ಸಂಬಂಧವು ಇದೊಂದೇ ಜನ್ಮವಾಗಿದೆ. ನಂತರ 8 ಮತ್ತು 12 ಜನ್ಮಗಳು ದೈವೀ ಸಂಬಂಧದಲ್ಲಿರುತ್ತೀರಿ. ಈ ಜ್ಞಾನವು ಬುದ್ಧಿಯಲ್ಲಿದೆ ಆದ್ದರಿಂದ ಕಲಿಯುಗೀ ಛೇದ ಕರ್ಮ ಬಂಧನದಿಂದ ಹೇಗೆ ನಿಂದನೆ ಮಾಡುತ್ತಾರೆ! ಈ ಪ್ರಪಂಚದ ಕರ್ಮ ಬಂಧನದಲ್ಲಿ ಈಗ ಇರುವಂತಿಲ್ಲ. ಇವೆಲ್ಲವೂ ಆಸುರೀ ಕರ್ಮ ಬಂಧನವೆಂಬ ತಿಳುವಳಿಕೆಯು ಸಿಕ್ಕಿದೆ. ನಾವೂ ಸಹ ಒಂದು ಗುಪ್ತ ಯಾತ್ರೆಯಲ್ಲಿದ್ದೇವೆ. ಈ ತಂದೆಯು ಯಾತ್ರೆಯನ್ನು ಕಲಿಸಿದ್ದಾರೆ ನಂತರ ಈ ಕರ್ಮ ಬಂಧನದಿಂದ ಭಿನ್ನರಾಗಿ ನಾವು ಕರ್ಮಾತೀತರಾಗಿ ಬಿಡುತ್ತೇವೆ. ಈ ಕರ್ಮ ಬಂಧನವು ಈಗ ಕತ್ತರಿಸಲೇಬೇಕಾಗಿದೆ. ನಾವು ತಂದೆಯನ್ನು ಏಕೆ ನೆನಪು ಮಾಡುತ್ತೇವೆಂದರೆ ಪವಿತ್ರರಾಗಿ ಚಕ್ರವನ್ನರಿತು ಚಕ್ರವರ್ತಿ ರಾಜರಾಗಬೇಕಾಗಿದೆ. ಓದುತ್ತಿದ್ದೇವೆ, ಮತ್ತೆ ಗುರಿ-ಧ್ಯೇಯದ ಪ್ರಾಬಲ್ಯವು ಬೇಕಲ್ಲವೆ. ನಿಮಗೆ ತಿಳಿದಿದೆ - ನಮಗೆ ಓದಿಸುವವರು ಬೇಹದ್ದಿನ ತಂದೆಯಾಗಿದ್ದಾರೆ. ಅವರು ನಮಗೆ 5000 ವರ್ಷಗಳ ಮೊದಲು ಓದಿಸಿದ್ದರು, ಇದು ನಾಟಕವಾಗಿದೆಯಲ್ಲವೆ. ಯಾರಿಗೆ ಕಲ್ಪದ ಹಿಂದೆ ಓದಿಸಿದ್ದರೋ ಅವರಿಗೇ ಓದಿಸುತ್ತಾರೆ. ಬರುತ್ತಿರುತ್ತಾರೆ, ವೃದ್ಧಿಯನ್ನು ಹೊಂದುತ್ತಾ ಇರುತ್ತಾರೆ. ಎಲ್ಲರೂ ಸತ್ಯಯುಗದಲ್ಲಿ ಬರುವುದಿಲ್ಲ. ಉಳಿದೆಲ್ಲರೂ ಹಿಂತಿರುಗಿ ಮನೆಗೆ ಹೋಗುತ್ತಾರೆ. ಇತ್ತ ಕಡೆ ನರಕವಿದೆ, ಅತ್ತ ಕಡೆ ಸ್ವರ್ಗವಿದೆ. ಆ ವಿದ್ಯೆಯಲ್ಲಂತೂ ಪ್ರಾಲಬ್ಧವನ್ನು

ಇಲ್ಲಿಯೇ ಪಡೆಯುತ್ತೇವೆಂದು ತಿಳಿಯುತ್ತಾರೆ, ಆದರೆ ನಾವು ಸಂಗಮಯುಗದಲ್ಲಿ ಓದುತ್ತೇವೆ. ಇದರ ಪ್ರಾಲ್ಬವು ನಮಗೆ ಹೊಸ ಪ್ರಪಂಚದಲ್ಲಿ ಸಿಗುವುದು. ಇದು ಹೊಸ ಮಾತಾಗಿದೆ. ನಿಮಗೆ ಇದರ ಪ್ರಾಲ್ಬವು ಇನ್ನೊಂದು ಜನ್ಮದಲ್ಲಿ ಸಿಗುವದೆಂಬ ಮಾತನ್ನು ಪ್ರಪಂಚದಲ್ಲಿ ಮತ್ತಾರೂ ಹೇಳುವುದಿಲ್ಲ. ಈ ಜನ್ಮದಲ್ಲಿ ಮುಂದಿನ ಜನ್ಮಗಳ ಪ್ರಾಲ್ಬವನ್ನು ಪಡೆಯುವುದು ಕೇವಲ ಈ ಸಂಗಮಯುಗದಲ್ಲಿಯೇ ಆಗುತ್ತದೆ. ತಂದೆಯೂ ಸಹ ಸಂಗಮಯುಗದಲ್ಲಿ ಬರುತ್ತಾರೆ. ನೀವು ಪುರುಷೋತ್ತಮರಾಗಲು ಓದುತ್ತೀರಿ. ಒಂದೇ ಬಾರಿ ಭಗವಂತ ಜ್ಞಾನ ಸಾಗರನು ಬಂದು ಹೊಸ ಪ್ರಪಂಚ, ಅಮರಪುರಿಗಾಗಿ ಓದಿಸುತ್ತಾರೆ. ಇದು ಕಲಿಯುಗ, ಮೃತ್ಯುಲೋಕವಾಗಿದೆ, ನಾವು ಸತ್ಯಯುಗಕ್ಕಾಗಿ ಓದುತ್ತೇವೆ. ನರಕವಾಸಿಗಳಿಂದ ಸ್ವರ್ಗವಾಸಿಗಳಾಗಲು ಓದುತ್ತೇವೆ. ಇದು ಪರದೇಶ, ಅದು ನಮ್ಮ ದೇಶವಾಗಿದೆ. ಆ ತಮ್ಮ ದೇಶದಲ್ಲಿ ಬರಲು ತಂದೆಗೆ ಅವಶ್ಯಕತೆಯಿಲ್ಲ. ಆ ದೇಶವು ಕೇವಲ ತಾವು ಮಕ್ಕಳಿಗಾಗಿಯೇ ಇದೆ. ಆ ಸತ್ಯಯುಗದಲ್ಲಿ ರಾವಣನು ಬರುವಂತಿಲ್ಲ. ರಾವಣನು ಮಾಯವಾಗಿ ಬಿಡುತ್ತಾನೆ. ಮತ್ತೆ ದ್ವಾಪರದಲ್ಲಿ ಬರುತ್ತಾನೆ ಆಗ ತಂದೆಯು ಮರೆಯಾಗುತ್ತಾರೆ. ಸತ್ಯಯುಗದಲ್ಲಿ ಯಾರೂ ಅವರನ್ನು ತಿಳಿದುಕೊಂಡಿಲ್ಲ ಅಂದಮೇಲೆ ನೆನಪನ್ನೇಕೆ ಮಾಡುತ್ತಾರೆ! ಸುಖದ ಪ್ರಾಲ್ಬವು ಪೂರ್ಣವಾದಾಗ ರಾವಣ ರಾಜ್ಯವು ಆರಂಭವಾಗುತ್ತದೆ, ಇದಕ್ಕೆ ಪರದೇಶವೆಂದು ಹೇಳಲಾಗುತ್ತದೆ.

ಈಗ ನೀವು ತಿಳಿದುಕೊಂಡಿದ್ದೀರಿ - ನಾವು ಸಂಗಮಯುಗದಲ್ಲಿದ್ದೇವೆ, ನಮಗೆ ಮಾರ್ಗವನ್ನು ತೋರಿಸುವಂತಹ ತಂದೆಯು ಸಿಕ್ಕಿದ್ದಾರೆ, ಉಳಿದೆಲ್ಲರೂ ಅಲೆದಾಡುತ್ತಿರುತ್ತಾರೆ. ಯಾರು ಬಹಳ ಸುಸ್ತಾಗಿರುವರೋ, ಯಾರು ಕಲ್ಪದ ಹಿಂದೆ ಮಾರ್ಗವನ್ನು ಹಿಡಿದಿರುವರೋ ಅವರೇ ಬರುತ್ತಾರೆ. ನೀವು ಮಾರ್ಗದರ್ಶಕರು ಎಲ್ಲರಿಗೆ ಮಾರ್ಗವನ್ನು ತಿಳಿಸುತ್ತೀರಿ, ಇದು ಆತ್ಮಿಕ ಯಾತ್ರೆಯ ಮಾರ್ಗವಾಗಿದೆ. ನೇರವಾಗಿ ಸುಖಧಾಮಕ್ಕೆ ಹೋಗುತ್ತೀರಿ, ನೀವು ಮಾರ್ಗದರ್ಶಕರು ಪಾಂಡವ ಸಂಪ್ರದಾಯದವರಾಗಿದ್ದೀರಿ. ಪಾಂಡವ ರಾಜ್ಯವೆಂದು ಹೇಳುವುದಿಲ್ಲ. ರಾಜ್ಯವು ಕೌರವರಿಗೂ ಇಲ್ಲ, ಪಾಂಡವರಿಗೂ ಇಲ್ಲ. ಇಬ್ಬರಿಗೂ ಕಿರೀಟವಿಲ್ಲ. ಭಕ್ತಿಮಾರ್ಗದಲ್ಲಿ ಇಬ್ಬರಿಗೂ ಕಿರೀಟವನ್ನು ತೋರಿಸಿದ್ದಾರೆ. ಒಂದುವೇಳೆ ಕೊಟ್ಟರೂ ಸಹ ಕೌರವರಿಗೆ ಪ್ರಕಾಶತೆಯ ಕಿರೀಟವಿಲ್ಲ, ಪಾಂಡವರಿಗೂ ಸಹ ಕೊಡಲು ಸಾಧ್ಯವಿಲ್ಲ ಏಕೆಂದರೆ ಇನ್ನೂ ಪುರುಷಾರ್ಥಿಗಳಾಗಿದ್ದಾರೆ. ನಡೆಯುತ್ತಾ-ನಡೆಯುತ್ತಾ ಕೆಳಗೆ ಬೀಳುತ್ತಾರೆ, ಆದ್ದರಿಂದ ಯಾರಿಗೆ ಕೊಡುವುದು! ಇದರಿಂದಲೇ ಇವೆಲ್ಲಾ ಅಲಂಕಾರಗಳನ್ನು ವಿಷ್ಣುವಿಗೆ ತೋರಿಸಿದ್ದಾರೆ ಏಕೆಂದರೆ ಅವರು ಪವಿತ್ರವಾಗಿದ್ದಾರೆ. ಸತ್ಯಯುಗದಲ್ಲಿ ಪವಿತ್ರ, ಸಂಪೂರ್ಣ ನಿರ್ವಿಕಾರಿಗಳಾಗಿರುತ್ತಾರೆ. ಪವಿತ್ರತೆಯ ಪ್ರಕಾಶತೆಯ ಕಿರೀಟವಿರುತ್ತದೆ. ಈ ಸಮಯದಲ್ಲಂತೂ ಯಾರೂ ಪವಿತ್ರರಿಲ್ಲ. ನಾವು ಪವಿತ್ರರೆಂದು ಸನ್ಯಾಸಿಗಳು ಹೇಳಿಕೊಳ್ಳುತ್ತಾರೆ ಆದರೆ ಪ್ರಪಂಚವು ಪವಿತ್ರವಲ್ಲವಲ್ಲವೆ. ಮತ್ತೆ ಜನ್ಮವನ್ನೂ ಸಹ ವಿಕಾರಿ ಪ್ರಪಂಚದಲ್ಲಿಯೇ ತೆಗೆದುಕೊಳ್ಳುತ್ತಾರೆ. ಇದು ರಾವಣನ ಪತಿತ ಪುರಿಯಾಗಿದೆ. ಪಾವನ ರಾಜ್ಯವೆಂದು ಹೊಸ ಪ್ರಪಂಚ, ಸತ್ಯಯುಗಕ್ಕೆ ಹೇಳಲಾಗುತ್ತದೆ. ಈಗ ನೀವು ಮಕ್ಕಳನ್ನು ತಂದೆ ಮಾಲಿಯು ಮುಳ್ಳುಗಳಿಂದ ಹೊಗಳನ್ನಾಗಿ ಮಾಡುತ್ತಾರೆ. ಅವರು ಪತಿತ-ಪಾವನನೂ ಆಗಿದ್ದಾರೆ, ಅಂಬಿಗನೂ ಆಗಿದ್ದಾರೆ, ಮಾಲಿಯೂ ಆಗಿದ್ದಾರೆ. ಮುಳ್ಳುಗಳ ಕಾಡಿನಲ್ಲಿ ಮಾಲಿಯೂ ಬಂದಿದ್ದಾರೆ, ನಿಮ್ಮ ಕಮ್ಯಾಂಡರ್ ಒಬ್ಬರೇ ಆಗಿದ್ದಾರೆ. ಯಾದವರ ಚೀಫ್ ಕಮ್ಯಾಂಡರ್ ಎಂದು ಶಂಕರನಿಗೆ ಹೇಳುವುದೇ? ವಾಸ್ತವದಲ್ಲಿ ಶಂಕರನೇನು ವಿನಾಶ ಮಾಡಿಸುವುದಿಲ್ಲ. ಸಮಯವು ಬಂದಾಗ ಯುದ್ಧವು ತಾನೇ ಆಗುತ್ತದೆ, ಶಂಕರನ ಪ್ರೇರಣೆಯಿಂದ ಅಣ್ಣಸ್ವಗಳು ತಯಾರಾಗುತ್ತವೆ ಎಂದು ಹೇಳುತ್ತಾರೆ. ಹೀಗೆ ಅನೇಕ ಕಥೆಗಳನ್ನು ಬರೆದಿದ್ದಾರೆ. ಹಳೆಯ ಪ್ರಪಂಚವಂತೂ ಅವಶ್ಯವಾಗಿ ಸಮಾಪ್ತಿಯಾಗಲಿದೆ. ಮನೆಯು ಹಳೆಯದಾದಾಗ ಬಿದ್ದು ಹೋಗುತ್ತದೆ. ಮನುಷ್ಯರು ಸತ್ತು ಹೋಗುತ್ತಾರೆ. ಈ ಹಳೆಯ ಪ್ರಪಂಚವೂ ಸಹ ಸಮಾಪ್ತಿಯಾಗಲಿದೆ. ಇವೆಲ್ಲವೂ ಬಿದ್ದು ಕೆಲವರು ಸತ್ತು ಹೋಗುತ್ತಾರೆ, ಕೆಲವರು ನೀರಿನಲ್ಲಿ ಮುಳುಗಿ ಸಾಯುತ್ತಾರೆ, ಕೆಲವರು ಗಾಬರಿಯಲ್ಲಿ ಶರೀರ ಬಿಡುತ್ತಾರೆ, ಅಣು ಬಾಂಬುಗಳ ವಿಷ ಗಾಳಿಯೂ ಸಹ ಅನೇಕರನ್ನು ಸಾಯಿಸುತ್ತದೆ. ಮಕ್ಕಳ ಬುದ್ಧಿಯಲ್ಲಿದೆ - ಈಗ ವಿನಾಶವು ಆಗಲೇಬೇಕಾಗಿದೆ, ನಾವು ಆ ತೀರಕ್ಕೆ ಹೋಗಬೇಕಾಗಿದೆ. ಕಲಿಯುಗವು ಪೂರ್ಣವಾಗಿ ಸತ್ಯಯುಗದ ಸ್ಥಾಪನೆಯು ಅವಶ್ಯವಾಗಿ ಆಗಬೇಕಾಗಿದೆ. ನಂತರ ಅರ್ಧ ಕಲ್ಪ ಯುದ್ಧವು ನಡೆಯುವುದೇ ಇಲ್ಲ.

ಈಗ ತಂದೆಯು ಪುರುಷಾರ್ಥ ಮಾಡಿಸಲು ಬಂದಿದ್ದಾರೆ. ಇದು ಕೊನೆಯ ಅವಕಾಶವಾಗಿದೆ, ತಡ ಮಾಡಿದರೆ ಮತ್ತೆ ಆಕಸ್ಮಿಕವಾಗಿ ಶರೀರವನ್ನು ಬಿಡುತ್ತೀರಿ. ಮೃತ್ಯುವು ಸನ್ನಿಹದಲ್ಲಿ ನಿಂತಿದೆ. ಮನುಷ್ಯರು ಕುಳಿತಿದ್ದಂತೆಯೇ ಆಕಸ್ಮಿಕವಾಗಿ ಸತ್ತು ಹೋಗುತ್ತಾರೆ. ಸಾಯುವುದಕ್ಕೆ ಮೊದಲೇ ನೆನಪಿನ ಯಾತ್ರೆ ಮಾಡಿರಿ. ನೀವು ಮಕ್ಕಳಿಗೆ ಮನೆಗೆ ಹೋಗಬೇಕಾಗಿದೆ ಆದ್ದರಿಂದ ತಂದೆಯು ತಿಳಿಸುತ್ತಾರೆ - ಮಕ್ಕಳೇ, ಮನೆಯನ್ನು ನೆನಪು ಮಾಡಿ ಇದರಿಂದ ಅಂತ್ಯಮತಿ ಸೋಗತಿಯಾಗುವುದು. ಮನೆಗೆ ಹೊರಟು ಹೋಗುತ್ತೀರಿ ಆದರೆ ಕೇವಲ ಮನೆಯನ್ನು ನೆನಪು ಮಾಡುವುದರಿಂದ ಪಾಪವು ನಾಶವಾಗುವುದಿಲ್ಲ. ತಂದೆಯನ್ನು ನೆನಪು ಮಾಡುವುದರಿಂದಲೇ ಪಾಪಗಳು ನಾಶವಾಗುವುದು ಮತ್ತು ಈಗ ತಮ್ಮ ಮನೆಗೆ ಹೊರಟು ಹೋಗುತ್ತೀರಿ ಆದ್ದರಿಂದ ತಂದೆಯನ್ನು ನೆನಪು ಮಾಡುತ್ತಾ ಇರಿ. ತಮ್ಮ ಚಾರ್ಜನ್ನು ಇಟ್ಟುಕೊಳ್ಳಿ. ಇಡೀ ದಿನದಲ್ಲಿ ನಾವು ಏನು ಮಾಡಿದೆವೆಂಬುದು ಅರ್ಥವಾಗುವುದು. 5-6 ವರ್ಷದ ಮಗುವಿನಿಂದ ಹಿಡಿದು ತಮ್ಮ ಜೀವನದಲ್ಲಿ

ಏನೇನು ಮಾಡಿದೆವೆಂಬುದು ನೆನಪಿರುತ್ತದೆ. ಇಡೀ ಸಮಯ ಬರೆಯುತ್ತಾ ಇರಬೇಕಾಗುತ್ತದೆ ಎಂದಲ್ಲ, ಗಮನದಲ್ಲಿರುತ್ತದೆ. ನಾವು ಉದ್ಯಾನವನದಲ್ಲಿ ಕುಳಿತು ತಂದೆಯನ್ನು ನೆನಪು ಮಾಡಿದೆವು, ಅಂಗಡಿಯಲ್ಲಿ ಯಾರೂ ಗ್ರಾಹಕರಿರಲಿಲ್ಲ. ಆಗ ನಾವೂ ನೆನಪಿನಲ್ಲಿ ಕುಳಿತಿದ್ದೆವು, ಹೀಗೆ ಒಳಗೆ ಎಲ್ಲವೂ ನೋಟ್ ಆಗುತ್ತಿರುವುದು. ಒಂದುವೇಳೆ ಬರೆಯಲು ಇಚ್ಛಿಸುತ್ತೀರೆಂದರೆ ಮತ್ತೆ ದೈನಂದಿನ ದಿನಚರಿಯನ್ನು ಇಡಬಹುದಾಗಿದೆ. ಮೂಲ ಮಾತೇ ಇದಾಗಿದೆ. ನಾವು ತಮೋಪ್ರಧಾನರಿಂದ ಹೇಗೆ ಸತೋಪ್ರಧಾನರಾಗುವುದು, ಹೇಗೆ ಪವಿತ್ರಪ್ರಪಂಚದ ಮಾಲೀಕರಾಗುವುದು! ಪತಿತರಿಂದ ಪಾವನ ಹೇಗಾಗುವುದು! ತಂದೆಯು ಬಂದು ಇದೆಲ್ಲದರ ಜ್ಞಾನವನ್ನು ಕೊಡುತ್ತಾರೆ. ಜ್ಞಾನ ಸಾಗರನು ತಂದೆಯೇ ಆಗಿದ್ದಾರೆ. ನೀವೀಗ ಹೇಳುತ್ತೀರಿ - ಬಾಬಾ, ನಾವೀಗ ನಿಮ್ಮವರಾಗಿದ್ದೇವೆ, ಸದಾ ನಿಮ್ಮವರಾಗಿಯೇ ಇರುತ್ತೇವೆ. ಕೇವಲ ಮರೆತು ಹೋಗಿ ದೇಹಾಭಿಮಾನಿಗಳಾಗಿ ಬಿಟ್ಟಿದ್ದೇವೆ. ಈಗ ತಾವೂ ತಿಳಿಸಿದ್ದೀರಿ ಅಂದಮೇಲೆ ನಾವು ಮತ್ತೇ ದೇಹೀ-ಅಭಿಮಾನಿಗಳಾಗುತ್ತೇವೆ. ಸತ್ಯಯುಗದಲ್ಲಿ ನಾವು ದೇಹೀ-ಅಭಿಮಾನಿಗಳಾಗಿದ್ದೆವು, ಋಷಿ-ಋಷಿಯಿಂದ ಒಂದು ಶರೀರವನ್ನು ಬಿಟ್ಟು ಇನ್ನೊಂದನ್ನು ತೆಗೆದುಕೊಳ್ಳುತ್ತಿದ್ದೀರಿ ಅಂದಾಗ ನೀವು ಮಕ್ಕಳು ಇದೆಲ್ಲವನ್ನೂ ಧಾರಣೆ ಮಾಡಿ ಮತ್ತೆ ಅನ್ಯರಿಗೂ ತಿಳಿಸಲು ಯೋಗ್ಯರಾಗಬೇಕು ಆಗಲೇ ಅನೇಕರ ಕಲ್ಯಾಣವಾಗುವುದು. ತಂದೆಗೆ ಗೊತ್ತಿದೆ, ನಾಟಕದನುಸಾರ ನಂಬರ್ವಾರ್ ಪುರುಷಾರ್ಥದನುಸಾರ ಸೇವಾಧಾರಿಗಳಾಗುತ್ತಿದ್ದಾರೆ. ಭಲೆ ಯಾರಿಗಾದರೂ ವೃಕ್ಷದ ಬಗ್ಗೆ ತಿಳಿಸಲು ಆಗದಿದ್ದರೆ ನೀವು ತಮ್ಮನ್ನು ಆತ್ಮನೆಂದು ತಿಳಿದು ತಂದೆಯನ್ನು ನೆನಪು ಮಾಡಿ ಎಂದು ತಿಳಿಸುವುದು ಸಹಜವಲ್ಲವೆ. ಇದನ್ನು ತಂದೆಯೇ ತಿಳಿಸುತ್ತಾರೆ. ನನ್ನನ್ನು ನೆನಪು ಮಾಡಿದರೆ ವಿಕರ್ಮಗಳು ವಿನಾಶವಾಗುತ್ತವೆ ಎಂಬ ಮಾತನ್ನು ನೀವು ಬ್ರಾಹ್ಮಣರ ವಿನಃ ಮತ್ಯಾವ ಮನುಷ್ಯರೂ ಹೇಳಲು ಸಾಧ್ಯವಿಲ್ಲ. ಮತ್ಯಾರೂ ಆತ್ಮನನ್ನಾಗಲಿ, ಪರಮಾತ್ಮನನ್ನಾಗಲಿ ಅರಿತುಕೊಂಡಿಲ್ಲ. ಕೇವಲ ಹಾಗೆಯೇ ಹೇಳಿ ಬಿಡುತ್ತೀರೆಂದರೆ ಯಾರಿಗೂ ಬಾಣವು ನಾಟುವುದಿಲ್ಲ. ಭಗವಂತನ ರೂಪವನ್ನು ಅರಿತುಕೊಳ್ಳಬೇಕಾಗುತ್ತದೆ. ಇವರೆಲ್ಲರೂ ನಾಟಕದ ಪಾತ್ರಧಾರಿಗಳಾಗಿದ್ದಾರೆ, ಪ್ರತಿಯೊಂದು ಆತ್ಮವು ಶರೀರದ ಜೊತೆ ಪಾತ್ರವನ್ನಭಿನಯಿಸುತ್ತದೆ. ಒಂದು ಶರೀರವನ್ನು ಬಿಟ್ಟು ಇನ್ನೊಂದನ್ನು ತೆಗೆದುಕೊಂಡು ಪಾತ್ರವನ್ನಭಿನಯಿಸುತ್ತದೆ. ಆ ಪಾತ್ರಧಾರಿಗಳು ವಸ್ತ್ರವನ್ನು ಬದಲಾಯಿಸಿಕೊಂಡು ಭಿನ್ನ-ಭಿನ್ನ ಪಾತ್ರವನ್ನಭಿನಯಿಸುತ್ತಾರೆ ಹಾಗೆಯೇ ನೀವೂ ಸಹ ಶರೀರವನ್ನು ಬದಲಾಯಿಸುತ್ತೀರಿ. ಅದರಲ್ಲಿ ಸ್ತ್ರೀ ಹಾಗೂ ಪುರುಷರ ಉಡುಪನ್ನು ಅಲ್ಪಕಾಲಕ್ಕಾಗಿ ಧರಿಸುತ್ತಾರೆ. ಇಲ್ಲಿ ಪುರುಷನ ವಸ್ತ್ರ (ಶರೀರ)ವನ್ನು ಧರಿಸಿದರೆ ಪೂರ್ಣಾಯಸ್ಸು ಪುರುಷನಾಗಿಯೇ ಇರುತ್ತಾರೆ. ಅದು ಹದ್ದಿನ ನಾಟಕ, ಇದು ಬೇಹದ್ದಿನ ನಾಟಕವಾಗಿದೆ. ಮೊಟ್ಟ ಮೊದಲ ಮುಖ್ಯ ಮಾತನ್ನು ತಂದೆಯು ತಿಳಿಸುತ್ತಾರೆ - ನನ್ನನ್ನು ನೆನಪು ಮಾಡಿರಿ, ಯೋಗ ಶಬ್ದವನ್ನೂ ಸಹ ಕಾರ್ಯದಲ್ಲಿ ತರಬೇಡಿ ಏಕೆಂದರೆ ಅನೇಕ ಪ್ರಕಾರದ ಯೋಗಗಳನ್ನು ಕಲಿಸುತ್ತಾರೆ. ಅವೆಲ್ಲವೂ ಭಕ್ತಿಮಾರ್ಗದ್ದಾಗಿದೆ. ಈಗ ತಂದೆಯು ತಿಳಿಸುತ್ತಾರೆ - ನನ್ನನ್ನು ನೆನಪು ಮಾಡಿ ಮತ್ತೆ ಮನೆಯನ್ನು ನೆನಪು ಮಾಡಿದರೆ ನೀವು ಮನೆಗೆ ಹೊರಟು ಹೋಗುತ್ತೀರಿ. ಶಿವ ತಂದೆಯು ಇವರಲ್ಲಿ ಒಂದು ಶಿಕ್ಷಣವನ್ನು ಕೊಡುತ್ತಾರೆ. ತಂದೆಯನ್ನು ನೆನಪು ಮಾಡುತ್ತಾ-ಮಾಡುತ್ತಾ ನೀವು ಪಾವನರಾಗಿ ಬಿಡುತ್ತೀರಿ ಅನಂತರ ಪವಿತ್ರ ಆತ್ಮವು ಹಾರುವುದು. ಎಷ್ಟೆಷ್ಟು ನೆನಪು ಮಾಡಿರುವರೋ, ಸೇವೆ ಮಾಡಿರುವರೋ ಅಷ್ಟು ಶ್ರೇಷ್ಠ ಪದವಿಯನ್ನು ಪಡೆಯುತ್ತಾರೆ. ನೆನಪಿನಲ್ಲಿಯೇ ಬಹಳ ವಿಘ್ನಗಳೂ ಬರುತ್ತವೆ. ಪಾವನರಾಗಲಿಲ್ಲವೆಂದರೆ ಧರ್ಮರಾಜ ಪುರಿಯಲ್ಲಿ ಶಿಕ್ಷೆಯನ್ನನುಭವಿಸಬೇಕಾಗುವುದು, ಮರ್ಯಾದೆಯೂ ಹೊರಟು ಹೋಗುವುದು, ಪದವಿಯೂ ಭ್ರಷ್ಟವಾಗುವುದು. ಅಂತಿಮದಲ್ಲಿ ಎಲ್ಲವೂ ಸಾಕ್ಷಾತ್ಕಾರವಾಗುತ್ತದೆ ಆದರೆ ಏನೂ ಮಾಡಲು ಸಾಧ್ಯವಿಲ್ಲ. ನಿಮಗೆ ಎಷ್ಟೊಂದು ತಿಳಿಸಿದೆನು ಆದರೆ ನೆನಪು ಮಾಡಲಿಲ್ಲ. ಪಾಪಗಳು ಉಳಿದು ಬಿಟ್ಟಿತು, ಈಗ ಶಿಕ್ಷೆಯನ್ನು ಅನುಭವಿಸಿ ಎಂದು ಸಾಕ್ಷಾತ್ಕಾರ ಮಾಡಿಸುತ್ತಾರೆ. ಆ ಸಮಯದಲ್ಲಿ ವಿದ್ಯಾಭ್ಯಾಸಕ್ಕಾಗಿ ಅವಕಾಶವಿರುವುದಿಲ್ಲ. ನಾವು ಏನೇನು ಮಾಡಿದೆವು, ಸುಮ್ಮನೆ ಸಮಯವನ್ನು ಕಳೆದೆವೆಂದು ಬಹಳಷ್ಟು ದುಃಖ ಪಡುತ್ತೀರಿ ಆದರೆ ಶಿಕ್ಷೆಯನ್ನಂತೂ ಅನುಭವಿಸಲೇಬೇಕಾಗುತ್ತದೆ. ಏನೂ ಮಾಡಲು ಸಾಧ್ಯವಿಲ್ಲ. ಅನುಕ್ರೀಣಾರಾದಿರೆಂದರೆ ಆದಿರಿ, ಮತ್ತೆ ಓದುವ ಮಾತಿಲ್ಲ. ಲೌಕಿಕ ವಿದ್ಯೆಯಲ್ಲಂತೂ ಅನುಕ್ರೀಣಾರಾದರೆ ಪುನಃ ಓದುತ್ತಾರೆ ಆದರೆ ಈ ವಿದ್ಯೆಯು ಇಲ್ಲಿಯೇ ಮುಕ್ತವಾಗಿ ಬಿಡುವುದು. ಅಂತಿಮ ಸಮಯದಲ್ಲಿ ಪಶ್ಚಾತ್ತಾಪ ಪಡಬಾರದೆಂದು ತಂದೆಯು ಸಲಹೆ ನೀಡುತ್ತಾರೆ. ಮಕ್ಕಳೇ, ಚೆನ್ನಾಗಿ ಓದಿರಿ, ಅಲ್ಲ ಸಲ್ಲದ ಮಾತುಗಳಲ್ಲಿ ತಮ್ಮ ಸಮಯವನ್ನು ಕಳೆಯಬೇಡಿ. ಇಲ್ಲವಾದರೆ ಬಹಳ ಪಶ್ಚಾತ್ತಾಪ ಪಡಬೇಕಾಗುವುದು. ಮಾಯೆಯು ಬಹಳ ವ್ಯತಿರಿಕ್ತವಾದ ಕೆಲಸಗಳನ್ನು ಮಾಡಿಸಿ ಬಿಡುತ್ತದೆ. ಎಂದೂ ಕಳ್ಳತನವನ್ನು ಮಾಡಿರುವುದೇ ಇಲ್ಲ, ಆದರೆ ಮಾಯೆಯು ಅದನ್ನು ಮಾಡಿಸಿ ಬಿಡುವುದು. ನಮಗೆ ಮಾಯೆಯು ಮೋಸ ಮಾಡಿ ಬಿಟ್ಟಿತೆಂದು ಕೊನೆಯಲ್ಲಿ ಸ್ಮೃತಿಯು ಬಂದು ಬಿಡುವುದು. ಇಂತಹ ಪದಾರ್ಥವನ್ನು ತೆಗೆದುಕೊಳ್ಳಲೇ ಎಂದು ಮೊದಲು ಮನಸ್ಸಿನಲ್ಲಿ ಸಂಕಲ್ಪವು ಬರುತ್ತದೆ. ಆದರೆ ಇದು ಸರಿಯೇ ಅಥವಾ ತಪ್ಪೆ ಎಂದು ತಿಳಿಯುವ ಬುದ್ಧಿಯು ಸಿಕ್ಕಿದೆ. ಈ ವಸ್ತುವನ್ನು ತೆಗೆದುಕೊಂಡರೆ ತಪ್ಪಾಗುವುದು. ತೆಗೆದುಕೊಳ್ಳದೇ ಇರುವುದೇ ಸರಿಯಾಗಿದೆ. ಈಗ ಏನು ಮಾಡುವುದು? ಪವಿತ್ರರಾಗಿರುವುದು ಒಳ್ಳೆಯದಲ್ಲವೆ. ಸಂಗದೋಷದಲ್ಲಿ ಬಂದು ಸಡಿಲವಾಗಬಾರದು. ನಾವು ಸಹೋದರ-ಸಹೋದರಿಯರಾಗಿದ್ದೇವೆ ಅಂದಮೇಲೆ ನಾಮ-ರೂಪದಲ್ಲಿ ಏಕೆ ಸಿಕ್ಕಿಕೊಳ್ಳುವುದು? ದೇಹದ ಅಭಿಮಾನದಲ್ಲಿ ಬರಬಾರದಾಗಿದೆ ಆದರೆ ಮಾಯೆಯು ಬಹಳ ಶಕ್ತಿಶಾಲಿಯಾಗಿದೆ. ಮಾಯೆಯು ಕೆಟ್ಟ ಕೆಲಸವನ್ನು ಮಾಡಿಸುವ ಸಂಕಲ್ಪವನ್ನು ತರಿಸುತ್ತದೆ.

ತಂದೆಯು ತಿಳಿಸುತ್ತಾರೆ - ಮಕ್ಕಳೇ, ನೀವು ತಪ್ಪು ಕೆಲಸಗಳನ್ನು ಮಾಡಲೇಬಾರದು. ಯುದ್ಧವು ನಡೆಯುತ್ತದೆಯೆಂದರೆ ಕೆಳಗೆ ಬೀಳುತ್ತೀರಿ ಮತ್ತೆ ಸರಿಯಾದ ಬುದ್ಧಿಯು ಬರುವುದೇ ಇಲ್ಲ. ನಾವು ಸರಿಯಾದ ಕಾರ್ಯವನ್ನು ಮಾಡಬೇಕಾಗಿದೆ, ಅಂಥರಿಗೆ ಉರುಗೋಲಾಗಬೇಕಾಗಿದೆ. ಒಳ್ಳೆಯದಕ್ಕಿಂತ ಒಳ್ಳೆಯ ಕೆಲಸವೇ ಇದಾಗಿದೆ. ಶರೀರ ನಿರ್ವಹಣೆಗಾಗಿ ಸಮಯವಂತೂ ಇದೆ, ರಾತ್ರಿಯಲ್ಲಿ ನಿದ್ರೆ ಮಾಡಿರಿ, ಆತ್ಮವು ಸುಸ್ತಾಗುತ್ತದೆಯೆಂದರೆ ನಿದ್ರಿಸಿ ಬಿಡುತ್ತದೆ ಮತ್ತು ಶರೀರವೂ ನಿದ್ರಿಸುತ್ತದೆ ಅಂದಾಗ ಶರೀರ ನಿರ್ವಹಣೆಗಾಗಿ ವಿಶ್ರಾಂತಿ ತೆಗೆದುಕೊಳ್ಳುವುದಕ್ಕಾಗಿ ಸಮಯವಂತೂ ಇದೆ, ಉಳಿದ ಸಮಯದಲ್ಲಿ ನನ್ನ ಸೇವೆಯಲ್ಲಿ ತೊಡಗಿರಿ, ನೆನಪಿನ ಚಾರ್ಟನ್ನು ಇಟ್ಟುಕೊಳ್ಳಿ. ಚಾರ್ಟನ್ನು ಬರೆಯಿರಿ ಆದರೆ ನಡೆಯುತ್ತಾ-ನಡೆಯುತ್ತಾ ಅನುತ್ಪೀರ್ಣರಾಗಿ ಬಿಡುತ್ತಾರೆ, ತಂದೆಯನ್ನು ನೆನಪು ಮಾಡುವುದಿಲ್ಲ, ಸೇವೆ ಮಾಡುವುದಿಲ್ಲವೆಂದರೆ ತಪ್ಪು ಕೆಲಸಗಳಾಗುತ್ತಿರುತ್ತವೆ. ಒಳ್ಳೆಯದು.

**ಧಾರಣೆಗಾಗಿ ಮುಖ್ಯಸಾರ:**

1. ಅಲ್ಲಸಲ್ಲದ (ಪರಚಿಂತನೆ) ಮಾತುಗಳಲ್ಲಿ ತಮ್ಮ ಸಮಯವನ್ನು ಕಳೆಯಬಾರದು. ಮಾಯೆಯು ಯಾವುದೇ ಉಲ್ಟಾ ಕೆಲಸವನ್ನು ಮಾಡಿಸದಂತೆ ಗಮನವಿಡಬೇಕಾಗಿದೆ. ಸಂಗಮೋಷದಲ್ಲಿ ಬಂದು ಎಂದೂ ಸಡಿಲವಾಗಬಾರದು. ದೇಹದ ಅಭಿಮಾನದಲ್ಲಿ ಬಂದು ಯಾರದೇ ನಾಮ-ರೂಪದಲ್ಲಿ ಸಿಕ್ಕಿಹಾಕಿಕೊಳ್ಳಬಾರದು.

2. ಮನೆಯ ನೆನಪಿನ ಜೊತೆ ಜೊತೆಗೆ ತಂದೆಯನ್ನು ನೆನಪು ಮಾಡಬೇಕಾಗಿದೆ. ನೆನಪಿನ ಚಾರ್ಟಿನ ಡೈರಿಯನ್ನು ಇಟ್ಟುಕೊಳ್ಳಬೇಕಾಗಿದೆ. ಅದರಲ್ಲಿ ಬರೆದುಕೊಳ್ಳಬೇಕು - ನಾನು ಇಡೀ ದಿನದಲ್ಲಿ ಏನೇನು ಮಾಡಿದೆನು? ಎಷ್ಟು ಸಮಯ ತಂದೆಯನ್ನು ನೆನಪು ಮಾಡಿದೆನು.

**ವರದಾನ:** ಉದಾರಚಿತ್ತದ ವಿಶೇಷತೆಯ ಮೂಲಕ ಸ್ವ ಮತ್ತು ಸರ್ವರ ಉದ್ಧಾರ ಮಾಡುವಂತಹ ಆಧಾರ ಮತ್ತು ಉದ್ಧಾರ ಮೂರ್ತಿ ಭವ.

ಉದಾರ ಚಿತ್ತ ಅರ್ಥಾತ್ ಸದಾ ಪ್ರತಿ ಕಾರ್ಯದಲ್ಲಿ ಉದಾರ ಚಿತ್ತರು ಹಾಗೂ ವಿಶಾಲ ಹೃದಯದವರು. ತಮ್ಮ ಗುಣದಿಂದ ಬೇರೆಯವರನ್ನು ಗುಣವಂತರನ್ನಾಗಿ ಮಾಡುವುದರಲ್ಲಿ ಸಹಯೋಗಿಗಳಾಗುವರು, ಶಕ್ತಿ ಅಥವಾ ವಿಶೇಷತೆಯನ್ನು ತುಂಬುವುದರಲ್ಲಿ ಸಹಯೋಗಿಗಳಾಗುವರು ಅರ್ಥಾತ್ ಮಹಾದಾನಿ ವಿಶಾಲ ಹೃದಯಿಗಳಾಗುವುದೇ ಉದಾರಚಿತ್ತ ಆತ್ಮನ ವಿಶೇಷತೆಯಾಗಿದೆ, ಈ ರೀತಿಯ ವಿಶೇಷತೆಯಿಂದ ಸಂಪನ್ನ ಆತ್ಮರೇ ಆಧಾರ ಮತ್ತು ಉದ್ಧಾರ ಮೂರ್ತಿಗಳಾಗುವುದರಲ್ಲಿ ಸಫಲತೆಯ ವರದಾನ ಪ್ರಾಪ್ತಿ ಮಾಡಿಕೊಳ್ಳುತ್ತಾರೆ ಏಕೆಂದರೆ ಸೇವೆಯ ಆಧಾರ ಸ್ವರೂಪರಾಗುವುದು ಅರ್ಥಾತ್ ಸ್ವ ಮತ್ತು ಸರ್ವರ ಉದ್ಧಾರಕ್ಕೆ ನಿಮಿತ್ತರಾಗುವುದು.

**ಸ್ಲೋಗನ್:** “ತಾವು ಮತ್ತು ತಂದೆ” ಇಬ್ಬರೂ ಈ ರೀತಿಯ ಕಂಬೈಂಡ್ ಆಗಿರಿ, ಯಾರನ್ನು ಯಾರೇ ಮೂರನೇ ವ್ಯಕ್ತಿ ಬೇರೆ ಮಾಡಲು ಸಾಧ್ಯವಿಲ್ಲ.